



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಗುರುವಾರ, ೧೩, ಅಕ್ಟೋಬರ್, ೨೦೨೨(ಆಶ್ವಯುಜ, ೨೧, ಶಕವರ್ಷ, ೧೯೪೪) BENGALURU, THURSDAY, 13, OCTOBER, 2022(AASHWAYUJA, 21, SHAKAVARSHA, 1944)	ಸಂ. ೫೧೯ No. 519
------------------------	---	--------------------

## **PARLIAMENTARY AFFAIRS AND LEGISLATION SECRETARIAT**

### **NOTIFICATION**

**NO: DPAL 17 SHASANA 2022, BENGALURU, DATED: 13.10.2022**

The Karnataka Silkworm Seed, Cocoon and Silk Yarn (Regulation of Production, Supply, Distribution and Sale) (Amendment) Bill, 2022 ಇದಕ್ಕೆ 2022ರ ಅಕ್ಟೋಬರ್ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2022ರ ಕರ್ನಾಟಕ ಅಧಿನಿಯಮ ಸಂಖ್ಯೆ: 34 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

### **KARNATAKA ACT NO. 34 OF 2022**

(First Published in the Karnataka Gazette Extra-ordinary on the 13<sup>th</sup> day of October, 2022)

### **THE KARNATAKA SILKWORM SEED, COCOON AND SILK YARN (REGULATION OF PRODUCTION, SUPPLY, DISTRIBUTION AND SALE) (AMENDMENT) ACT, 2022**

(Received the assent of the Governor on the 12<sup>th</sup> day of October, 2022)

An Act further to amend the Karnataka Silkworm Seed, Cocoon and Silk Yarn (Regulation of Production, Supply, Distribution and Sale) Act, 1959.

Whereas it is expedient further to amend the Karnataka Silkworm Seed, Cocoon and Silk Yarn (Regulation of Production, Supply, Distribution and Sale)

---

Act, 1959 (Karnataka Act 5 of 1960) for the purposes hereinafter appearing;

Be it enacted by the Karnataka State Legislature in the seventy third year of the Republic of India, as follows:-

**1. Short title and commencement.-** (1) This Act may be called the Karnataka Silkworm Seed, Cocoon and Silk Yarn (Regulation of Production, Supply, Distribution and Sale) (Amendment) Act, 2022.

(2) It shall come into force at once.

**2. Amendment of section 10.-** In section 10 of the Karnataka Silkworm Seed, Cocoon and Silk Yarn (Regulation of Production, Supply, Distribution and Sale) Act, 1959 (Karnataka Act 5 of 1960),-

(i) in the heading, for the words "of silkworm seed", the words "in the cocoon markets" shall be substituted;

(ii) for sub-section (2) the following shall be substituted, namely:-

"(2) All transactions involving the sale or purchase of cocoons in a cocoon market shall be by open auction or by e-auction in such manner as may be prescribed, the payment of the price shall be in cash or through electronic clearing system (ECS) or Real Time Gross settlement (RTGS) or National Electronic Fund Transfer (NEFT) as may be specified by State Government and the cocoons shall be sold by weight, as required by or under the Legal Metrology Act, 2009. (Central Act 1 of 2009) and rules made thereunder."

By Order and in the name of  
the Governor of Karnataka,

**G. SRIDHAR**

Secretary to Government  
Department of Parliamentary  
Affairs and Legislation

**ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ**  
**ಅಧಿಸೂಚನೆ**

**ಸಂಖ್ಯೆ: ಸಂವ್ಯಶಾಇ 17 ಶಾಸನ 2022, ಬೆಂಗಳೂರು, ದಿನಾಂಕ: 13.10.2022.**

The Karnataka Official Language Act, 1963 (Karnataka Act 26 of 1963)ರ ಪ್ರಕರಣ 5-A ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Silkworm Seed, Cocoon and Silk Yarn (Regulation of Production, Supply, Distribution and Sale) (Amendment) Act, 2022 (Karnataka Act No. 34 of 2022) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

**2022ರ ಕರ್ನಾಟಕ ಅಧಿನಿಯಮ ಸಂಖ್ಯೆ: 34**

(2022 ರ ಅಕ್ಟೋಬರ್ ತಿಂಗಳ 13ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

**ಕರ್ನಾಟಕ ರೇಷ್ಮೆಹುಳುಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಮೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ಅಧಿನಿಯಮ, 2022**

(2022 ರ ಅಕ್ಟೋಬರ್ ತಿಂಗಳ 12ನೇ ದಿನಾಂಕದಂದು ರಾಜ್ಯ ಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ರೇಷ್ಮೆಹುಳು ಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಮೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) ಅಧಿನಿಯಮ, 1959ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ರೇಷ್ಮೆಹುಳುಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಮೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) ಅಧಿನಿಯಮ, 1959ನ್ನು (1960ರ ಕರ್ನಾಟಕ ಅಧಿನಿಯಮ 5) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೊರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧಿನಿಯಮವನ್ನು ಕರ್ನಾಟಕ ರೇಷ್ಮೆಹುಳು ಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಮೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ಅಧಿನಿಯಮ, 2022ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

**2. 10ನೇ ಪ್ರಕರಣದ ತಿದ್ದುಪಡಿ.-** ಕರ್ನಾಟಕ ರೇಷ್ಮೆಹುಳು ಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಮೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) ಅಧಿನಿಯಮ, 1959ರ (1960ರ ಕರ್ನಾಟಕ ಅಧಿನಿಯಮ ಸಂಖ್ಯೆ 5) 10ನೇ ಪ್ರಕರಣದಲ್ಲಿ,-

(i) ಶೀರ್ಷಿಕೆಯಲ್ಲಿ "ರೇಷ್ಮೆ ಹುಳು ಬಿತ್ತನೆಯ" ಎಂಬ ಪದಗಳ ಬದಲಿಗೆ "ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

(ii) (2)ನೇ ಉಪಪ್ರಕರಣದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-  
"(2) ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ರೇಷ್ಮೆಗೂಡುಗಳ ಮಾರಾಟ ಅಥವಾ ಖರೀದಿಯನ್ನೊಳಗೊಂಡ ಎಲ್ಲಾ ವ್ಯವಹಾರಗಳನ್ನು ಬಹಿರಂಗ ಹರಾಜಿನ ಮೂಲಕ ಅಥವಾ ಇ-ಹರಾಜಿನ ಮೂಲಕ ನಿಯಮಿಸಬಹುದಾದಂಥ ರೀತಿಯಲ್ಲಿ ನಡೆಸತಕ್ಕದ್ದು, ಮಾರಾಟದ ಬೆಲೆಯು ನಗದು ರೂಪದಲ್ಲಿ ಅಥವಾ ವಿದ್ಯುನ್ಮಾನ ತೀರಿಕೆ ವ್ಯವಸ್ಥೆ (ಇಸಿಎಸ್) ಅಥವಾ ನೈಜ ಸಮಯ ನಿವ್ವಳ ತೀರುವಳಿ (ಆರ್‌ಟಿಜಿಎಸ್) ಅಥವಾ ರಾಷ್ಟ್ರೀಯ ವಿದ್ಯುನ್ಮಾನ ನಿಧಿ ವರ್ಗಾವಣೆ (ಎನ್‌ಇಎಫ್‌ಟಿ) ಮೂಲಕ ಸಂದಾಯವಾಗತಕ್ಕದ್ದು ಮತ್ತು ರೇಷ್ಮೆಗೂಡುಗಳನ್ನು ಕಾನೂನು ಮಾಪನ ಅಧಿನಿಯಮ, 2009ರ (2009ರ ಕೇಂದ್ರ ಅಧಿನಿಯಮ 1) ಮತ್ತು ಅದರಡಿಯಲ್ಲಿ ರಚಿಸಿದ ನಿಯಮಗಳ ಮೂಲಕ ಅಥವಾ ಅದರಡಿಯಲ್ಲಿ ಅಗತ್ಯಪಡಿಸಲಾದಂತೆ ತೂಕದ ಮುಖೇನ ಮಾರಾಟ ಮಾಡತಕ್ಕದ್ದು.

The above translation of the Karnataka Silkworm Seed, Cocoon and Silk Yarn (Regulation of Production, Supply, Distribution and Sale) (Amendment) Act, 2022 (Karnataka Act 34 of 2022) shall be authoritative text in Kannada language under section 5-A of the Karnataka Official Language Act, 1963 (Karnataka Act 26 of 1963).

**ಧಾವರ್‌ಚಂದ್ ಗೆಹ್ಲೋಟ್**  
ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

**ಜಿ. ಶ್ರೀಧರ್**  
ಸರ್ಕಾರದ ಕಾರ್ಯದರ್ಶಿ,  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ.